



# ಕರ್ನಾಟಕ ರಾಜ್ಯಪತ್ರ

ಅಧಿಕೃತವಾಗಿ ಪ್ರಕಟಿಸಲಾದುದು  
ವಿಶೇಷ ರಾಜ್ಯ ಪತ್ರಿಕೆ

ಭಾಗ - ೪ ಎ Part - IV A	ಬೆಂಗಳೂರು, ಮಂಗಳವಾರ, ೨೩, ಜನವರಿ, ೨೦೨೪(ಮಾಘ, ೦೩ ಶಕವರ್ಷ, ೧೯೪೫) BENGALURU, TUESDAY, 23, JANUARY, 2024(MAGHA, 03, SHAKAVARSHA, 1945)	ನಂ. ೩೬ No. 36
--------------------------	---	------------------

ಆರ್ಥಿಕ ಸಚಿವಾಲಯ

ಅಧಿಸೂಚನೆ

**ಸಂಖ್ಯೆ: ಆಇ 160 ವಾತೆಸಿ 2021, ಬೆಂಗಳೂರು, ದಿನಾಂಕ: 20-01-2024**

ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978ರ (1990ರ ಕರ್ನಾಟಕ ಅಧಿನಿಯಮ 14) 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಡನೆ ಓದಿಕೊಂಡಂತೆ ಇದರಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ವಾಣಿಜ್ಯ ತೆರಿಗೆಗಳ ಇಲಾಖೆ (ನೇಮಕಾತಿ) ನಿಯಮಗಳು 1990ಕ್ಕೆ ತಿದ್ದುಪಡಿ ಮಾಡಲು, ಸದರಿ ಅಧಿನಿಯಮದ 3ನೇ ಪ್ರಕರಣದ (2)ನೇ ಉಪ ಪ್ರಕರಣದ (ಎ) ಖಂಡದ ಮೂಲಕ ಅಗತ್ಯ ಪಡಿಸಲಾದಂತೆ, ಸದರಿ ಕರಡನ್ನು ಅಧಿಸೂಚನೆ ಸಂಖ್ಯೆ: ಆಇ 160 ವಾತೆಸಿ 2021, ದಿನಾಂಕ: 07-07-2020 ಅನ್ನು ಕರ್ನಾಟಕ ರಾಜ್ಯ ಪತ್ರದಲ್ಲಿ ಭಾಗ- 4ಎ ರಲ್ಲಿ ದಿನಾಂಕ: 18-08-2023ರಂದು ಪ್ರಕಟಿಸಿ, ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಯ ದಿನಾಂಕದಿಂದ 15 ದಿನಗಳೊಳಗಾಗಿ ಬಾಧಿತರಾಗಬಹುದಾದ ಎಲ್ಲಾ ವ್ಯಕ್ತಿಗಳಿಂದ ಆಕ್ಷೇಪಣೆ ಮತ್ತು ಸಲಹೆಗಳನ್ನು ಆಹ್ವಾನಿಸಿರುವುದರಿಂದ:

ಮತ್ತು ಸದರಿ ರಾಜ್ಯ ಪತ್ರವನ್ನು 2023ರ ಆಗಸ್ಟ್ 18 ರಂದು ಸಾರ್ವಜನಿಕರಿಗೆ ಲಭ್ಯವಾಗುವಂತೆ ಮಾಡಿರುವುದರಿಂದ,

ಮತ್ತು ಸದರಿ ಕರಡು ನಿಯಮಗಳ ಬಗ್ಗೆ ಸ್ವೀಕರಿಸಲಾದ ಆಕ್ಷೇಪಣೆ ಮತ್ತು ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸಿರುವುದರಿಂದ,

ಈಗ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳ ಅಧಿನಿಯಮ 1978ರ, (1990ರ ಕರ್ನಾಟಕ ಅಧಿನಿಯಮ 14) 3ನೇ ಪ್ರಕರಣದ 1ನೇ ಉಪ ಪ್ರಕರಣವನ್ನು 8ನೇ ಪ್ರಕರಣದೊಡನೆ ಓದಿಕೊಂಡಂತೆ ಇದರಲ್ಲಿ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಈ ಕೆಳಕಂಡಂತೆ ನಿಯಮಗಳನ್ನು ರಚಿಸುತ್ತದೆ, ಎಂದರೆ:

## ನಿಯಮಗಳು

1. **ಶೀರ್ಷಿಕೆ ಮತ್ತು ಪ್ರಾರಂಭ: (1)** ಈ ನಿಯಮಗಳನ್ನು ಕರ್ನಾಟಕ ವಾಣಿಜ್ಯ ತೆರಿಗೆಗಳ ಇಲಾಖೆ (ನೇಮಕಾತಿ) (ತಿದ್ದುಪಡಿ) ನಿಯಮಗಳು, 2023 ಎಂದು ಕರೆಯತಕ್ಕದ್ದು.

(2) ಇವು ಅಧಿಕೃತ ರಾಜ್ಯ ಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ ಜಾರಿಗೆ ಬರತಕ್ಕದ್ದು.

2. **ಅನುಸೂಚಿಗೆ ತಿದ್ದುಪಡಿ:** ಕರ್ನಾಟಕ ವಾಣಿಜ್ಯ ತೆರಿಗೆಗಳ ಇಲಾಖೆ (ನೇಮಕಾತಿ), 1990ರ ಅನುಸೂಚಿಯಲ್ಲಿ "ವಾಣಿಜ್ಯ ತೆರಿಗೆ ಪರಿವೀಕ್ಷಕರ" ಹುದ್ದೆಯ ಪ್ರವರ್ಗಕ್ಕೆ ಸಂಬಂಧಿಸಿದಂತೆ ಕ್ರ.ಸಂ. 11 ಮತ್ತು ಪ್ರಥಮ ದರ್ಜೆ ಸಹಾಯಕ ಹುದ್ದೆಯ ಪ್ರವರ್ಗಕ್ಕೆ ಸಂಬಂಧಿಸಿದಂತೆ ಕ್ರ.ಸಂ. 15 ರ ನಮೂದುಗಳ ನಂತರ ಈ ಕೆಳಕಂಡದ್ದನ್ನು ಪ್ರತಿಷ್ಠಾಪಿಸತಕ್ಕದ್ದು / ತೆಗೆದುಹಾಕತಕ್ಕದ್ದು, ಎಂದರೆ:-

11	ವಾಣಿಜ್ಯ ತೆರಿಗೆ ಪರಿವೀಕ್ಷಕರು	<p>ಶೇಕಡಾ ನಲವತ್ತರಷ್ಟು ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಮತ್ತು ಶೇಕಡಾ ಅರವತ್ತರಷ್ಟು ಹುದ್ದೆಗಳನ್ನು ಪ್ರಥಮ ದರ್ಜೆ ಸಹಾಯಕರು ಮತ್ತು ಶೀಘ್ರಲಿಪಿಗಾರರ ವೃಂದದಿಂದ 4:1ರ ಅನುಪಾತದಲ್ಲಿ ಬಡ್ತಿ ಮೂಲಕ ತುಂಬಬೇಕು. ಪ್ರತಿ 5ನೇ ಹುದ್ದೆಯನ್ನು ಶೀಘ್ರಲಿಪಿಗಾರರ ವೃಂದದಿಂದ ಬಡ್ತಿ ಮೂಲಕ ತುಂಬಬೇಕು.</p> <p>ಆದರೆ, ಶೀಘ್ರಲಿಪಿಗಾರರ ವೃಂದದಲ್ಲಿ ಅರ್ಹ ಅಭ್ಯರ್ಥಿಗಳು ಬಡ್ತಿಗೆ ಲಭ್ಯವಿಲ್ಲದಿದ್ದಲ್ಲಿ ಪ್ರಥಮ ದರ್ಜೆ ಸಹಾಯಕರ ವೃಂದದಿಂದ ಮತ್ತು ಪ್ರಥಮ ದರ್ಜೆ ಸಹಾಯಕರ ವೃಂದದಲ್ಲಿ ಅರ್ಹ ಅಭ್ಯರ್ಥಿಗಳು ಲಭ್ಯವಿಲ್ಲದಿದ್ದಲ್ಲಿ, ಶೀಘ್ರಲಿಪಿಗಾರರ ವೃಂದದಿಂದ ಬಡ್ತಿಗೆ ಪರಿಗಣಿಸಬಹುದು.</p> <p>ಟಿಪ್ಪಣಿ: ಒಂದು ಪೋಷಕ ವೃಂದದಲ್ಲಿ ಅರ್ಹ ಅಭ್ಯರ್ಥಿಗಳು ಬಡ್ತಿಗೆ ಲಭ್ಯವಿಲ್ಲದಿದ್ದಲ್ಲಿ ಮತ್ತೊಂದು ಪೋಷಕ ವೃಂದದಿಂದ ಅಭ್ಯರ್ಥಿಗಳನ್ನು ಮುಂಬಡ್ತಿಗೆ ಪರಿಗಣಿಸಿದಾಗ, ಯಾವುದೇ ಪೋಷಕ ವೃಂದಗಳಿಂದ ತುಂಬದ ಖಾಲಿ ಹುದ್ದೆಗಳನ್ನು 'ಹಿಂಬಾಕಿ' (Backlog) ಎಂದು ಪರಿಗಣಿಸಲಾಗುವುದಿಲ್ಲ.</p> <p>ಮುಂದುವರೆದು, ಕ್ರ.ಸಂ. 15ರ (ಪ್ರಥಮ ದರ್ಜೆ ಸಹಾಯಕರು) ಕೋಷ್ಟಕದ ಅಂಕಣ-3ರ ಪರಂತುಕವನ್ನು ಕೈಬಿಡಬಹುದು.</p>	<p><b>ನೇರ ನೇಮಕಾತಿಗೆ:</b></p> <ol style="list-style-type: none"> <li>1. ಭಾರತದಲ್ಲಿ ಕಾನೂನು ಮೂಲಕ ಸ್ಥಾಪಿಸಲಾದ ವಿಶ್ವ ವಿದ್ಯಾನಿಲಯದಲ್ಲಿ ಅರ್ಥಶಾಸ್ತ್ರ, ಅಥವಾ ಗಣಿತ ಈ ವಿಷಯಗಳಲ್ಲೊಂದರಲ್ಲಿ ಅಥವಾ ವಾಣಿಜ್ಯ ಶಾಸ್ತ್ರ, ಅಥವಾ ಸರ್ಕಾರವು ಅಂಥ ಪದವಿಗೆ ಸಮಾನವಾದುದೆಂದು ಘೋಷಿಸಲಾದ ವಿದ್ಯಾರ್ಹತೆಯನ್ನು ಹೊಂದಿರಬೇಕು.</li> <li>2. <b>ಪ್ರೊಬೇಷನ್:</b> ಎರಡು ವರ್ಷಗಳ ಪ್ರೊಬೇಷನ್ ಅವಧಿ ಇರಬೇಕು. ಅಭ್ಯರ್ಥಿಗಳು ಕನ್ನಡ ಭಾಷಾ ಪರೀಕ್ಷೆ ಮತ್ತು ಈ ಕೆಳಗಿನ ಇಲಾಖಾ ಪರೀಕ್ಷೆಗಳಲ್ಲಿ ಉತ್ತೀರ್ಣರಾಗಬೇಕು. <ol style="list-style-type: none"> <li>i. ವಾಣಿಜ್ಯ ತೆರಿಗೆ ಪರೀಕ್ಷೆ ಭಾಗ-1</li> <li>ii. ಅಕೌಂಟ್ಸ್ ಹೈಯರ್</li> <li>iii. ಜನರಲ್ ಲಾ ಭಾಗ-1</li> </ol> </li> </ol> <p><b>ಬಡ್ತಿಗೆ:</b> ಪ್ರಥಮ ದರ್ಜೆ ಸಹಾಯಕ ಇಲ್ಲವೇ ಶೀಘ್ರಲಿಪಿಗಾರರ ವೃಂದದಲ್ಲಿ ಐದು ವರ್ಷಗಳಿಗಿಂತ ಕಡಿಮೆ ಇಲ್ಲದ ಸೇವೆ ಸಲ್ಲಿಸಿರಬೇಕು:</p> <p>ಆದರೆ, ಐದು ವರ್ಷಗಳ ಕನಿಷ್ಠ ಸೇವೆ ಸಲ್ಲಿಸಿರುವ ನೌಕರರು ದೊರೆಯದಿದ್ದಾಗ, ಮೂರು ವರ್ಷಗಳಿಗಿಂತ ಕಡಿಮೆ ಇಲ್ಲದ ಸೇವೆ ಸಲ್ಲಿಸಿರುವ ನೌಕರರನ್ನು ಬಡ್ತಿಗೆ ಪರಿಗಣಿಸಬಹುದು.</p>
15	ಪ್ರಥಮ ದರ್ಜೆ ಸಹಾಯಕರು		

ಕರ್ನಾಟಕ ರಾಜ್ಯ ಪಾಲರ ಆದೇಶಾನುಸಾರ  
ಮತ್ತು ಅವರ ಹೆಸರಿನಲ್ಲಿ

(ಎಂ. ರಾಜಮ್ಮ)  
ಸರ್ಕಾರದ ಅಧೀನ ಕಾರ್ಯದರ್ಶಿ  
ಆರ್ಥಿಕ ಇಲಾಖೆ (ವಾ.ತೆ-2 & ಸಮನ್ವಯ)